

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಳ್ಳಾರಿ

ಅಧಿಸೂಚನೆ ದಿನಾಂಕ 13.11.2024

ಮಾಹಿತಿ ಹಕ್ಕು ಅಧಿನಿಯಮ ೨೦೦೫ (ಭಾರತ ಸರ್ಕಾರ ನಂ: 22-25) ಅಡಿಯಲ್ಲಿಯ ಕಲಂ 4(1)(ಬಿ) ಅಡಿಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಳ್ಳಾರಿ ಬಗೆಗೆ ಸಂಬಂಧಿಸಿದ ಮಾಹಿತಿಯನ್ನು ಈ ಕೆಳಗಿನಂತೆ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಕ್ರ.ಸಂಖ್ಯೆ	ಪ್ರಶ್ನೆಗಳು	ವಿವರ
1.	ಸಂಸ್ಥೆಯ ವಿವರಗಳು ಮತ್ತುಕರ್ತವ್ಯ ಮತ್ತು ವಿಧಿಗಳು	ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಳ್ಳಾರಿ
2.	ಸಂಸ್ಥೆಯ ಅಧಿಕಾರಿಮತ್ತು ಸಿಬ್ಬಂದಿ ವರ್ಗದ ಅಧಿಕಾರಿ ಮತ್ತು ವಿಧಿಗಳ ವಿವರ	ವಿವರಗಳು ಅನುಬಂಧ-1 ರಲ್ಲಿವೆ
3.	ನಿರ್ಣಯತೆಗೆದುಕೊಳ್ಳುವಲ್ಲಿ ಪಾಲಿಸಬೇಕಾದ ವಿಧಿವಿಧಾನಗಳ ಮತ್ತು ಪರಿವೀಕ್ಷಣೆ ಮತ್ತು ಜವಾಬ್ದಾರಿ ವಿವರಗಳು	ವಿವಿಧ ವಿಭಾಗಗಳಲ್ಲಿ ಅಥವಾ ಶಾಖೆಗಳಲ್ಲಿ ಕೆಲ ನಿರ್ವಹಿಸುತ್ತಿರುವ ವಿಷಯ ನಿರ್ವಾಹಕರು ಮುಖ್ಯವಾಗಿ ಆಡಳಿತ ವಿಷಯಕ್ಕೆ ಸಂಬಂಧಪಟ್ಟಂತೆ ಪ್ರಸ್ತಾವನೆಗಳನ್ನು ಸ್ವೀಕರಿಸಿದಾಗ ಹಾಗೂ ಸದರಿ ಕಾರ್ಯಗತಗೊಳಿಸುವ ಬಗ್ಗೆ ಒಂದು ಕಡತವನ್ನು ತೆರೆದು ಸದರಿ ಪ್ರಸ್ತಾವನೆಯನ್ನು ಸಂಬಂಧಪಟ್ಟ ಕಡತದಲ್ಲಿ ನಿವೇದನೆಯನ್ನು ಸಲ್ಲಿಸುವುದು ನಂತರ ಸಂಬಂಧಪಟ್ಟ ವಿಭಾಗದ ಅಥವಾ ಶಾಖೆಯಲ್ಲಿ ಶಿರಸ್ತೆದಾರರು ಸದರಿ ಪ್ರಸ್ತಾವನೆ ನಿವೇದನೆಯನ್ನು ಪರಿಶೀಲಿಸಿ ಮುಖ್ಯ ಆಡಳಿತ ಅಧಿಕಾರಿಯವರ ಸಮಕ್ಷಮ ಮಂಡಿಸುವುದು ಮುಖ್ಯ ಆಡಳಿತ ಅಧಿಕಾರಿಯವರು ಸದರಿ ಪ್ರಸ್ತಾವನೆ ನಿವೇದನೆಯನ್ನು ಪ್ರಸ್ತುತ ಜಾಲಿಯಲ್ಲಿರುವ ನಿಯಮ, ಸುತ್ತೋಲೆ ಹಾಗೂ ಮಾನ್ಯ ಉಚ್ಚ ನ್ಯಾಯಾಲಯದ ಮಾರ್ಗಸೂಚಿಗಳ ಬೆಳಕಿನಲ್ಲಿ ಪರಿಶೀಲಿಸಿ ಜಿಲ್ಲಾ ನ್ಯಾಯಾಧೀಶರುಗಳಿಗೆ ಸಲ್ಲಿಸುವರು. ಜಿಲ್ಲಾ ನ್ಯಾಯಾಧೀಶರು ಯಾವ ಕ್ರಮ ಕೈಗೊಳ್ಳಬೇಕೆಂದು ತಮಗೆ ಪ್ರದತ್ತವಾದ ಅಧಿಕಾರದ ಅಡಿಯಲ್ಲಿ ಸದರಿ ಕಡತವನ್ನು ಅಗತ್ಯವಿದ್ದಲ್ಲಿ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಅಂತಿಮ ತೀರ್ಮಾನಕ್ಕೋಸ್ಕರ ಅಥವಾ ಮಾರ್ಗದರ್ಶನಕ್ಕೋಸ್ಕರ ಕಳುಹಿಸುವರು.
4.	ಕರ್ತವ್ಯಗಳ ನಿರ್ವಹಣೆಯಲ್ಲಿ ಪಾಲಿಸಬೇಕಾದ ಸೂತ್ರಗಳು	ವಿಷಯ ಪ್ರಸ್ತಾವನೆಯ ತುರ್ತನ್ನು ಅವಲಂಬಿಸಿ ಬೇಡಿಕೆಯನ್ನು ಆಧ್ಯತೆಯ ಮೇರೆಗೆ ಕೊನೆಗೊಳಿಸಲಾಗುವುದು.
5.	ಇಲಾಖೆಯ ಅಧೀನದಲ್ಲಿರುವ ಸಿಬ್ಬಂದಿ ಉಪಯೋಗಿಸುತ್ತಿರುವ ನಿಯಮಗಳು, ವಿನಿಯಮಗಳು, ಸೂಚನೆಗಳು, ದಾಖಲೆಗಳು, ಕೈಪಿಡಿಗಳ ವಿವರ ಕಛೇರಿ ಕೈಪಿಡಿ ನಿಯಮಗಳು, ವಿನಿಯಮಗಳು ಮತ್ತು ಸೂಚನೆಗಳು.	ವಿವರಗಳು ಅನುಬಂಧ - 2 ರಲ್ಲಿದೆ.
6.	ಇಲಾಖೆಯ ಅಧೀನದಲ್ಲಿರುವ ಅಥವಾ ಹೊಂದಿರುವ ಹಾಗೂ ಮುಡಿಸಬೇಕಾಗಿರುವ ವಿವಿಧ ದಾಖಲೆಗಳು	ದಾಖಲಿಸಿದ ಕೇಸುಗಳು ಹಾಗೂ ಅವುಗಳಿಗೆ ಸಂಬಂಧಿಸಿದ ರಿಜಿಸ್ಟರುಗಳು.
7.	ಇಲಾಖೆಯಲ್ಲಿ ನೀತಿ ನಿಯಮಗಳನ್ನು ಅಥವಾ ಆಡಳಿತವನ್ನು ನಡೆಸುವಲ್ಲಿ ಪಡೆಯುವ ಸಲಹೆ ಸೂತ್ರಗಳ ಅಥವಾ ಸಾರ್ವಜನಿಕ ಸದಸ್ಯರುಗಳಿಂದ ಸಲಹೆ ಪಡೆಯುವ ವ್ಯವಸ್ಥೆ ಮತ್ತು ವಿವರ	ವಿಲೇಖನಾಧಿಕಾರಿಗಳು, ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇವರ ಸಲಹೆ ಹಾಗೂ ಸೂಚನೆ ಆದೇಶಗಳನ್ನು ಪಡೆಯಲಾಗುತ್ತದೆ.
8.	ಇಲಾಖೆಯಲ್ಲಿರುವ ನಿಗಮ ಪರಿಷತ್ತು ಸಮಿತಿ ಮತ್ತು ಇತರೆ ಸಂಸ್ಥೆಗಳ ವಿವರ ಮತ್ತು ಆದರ ಉದ್ದೇಶ ಮತ್ತು ಈ ಸಂಸ್ಥೆಗಳ ಸಭೆಗಳು ಮತ್ತು ಸಭೆಯ ನಡವಳಿಗಳು ಲಭ್ಯವಿರುವ ಬಗ್ಗೆ	ಅಂಥ ಶಾಸನಾತ್ಮಕ ಸಮಿತಿಗಳು ಇರುವುದಿಲ್ಲ. ಸಾರ್ವಜನಿಕರಿಗೆ ಮಾಹಿತಿ ನೀಡುವ ಪ್ರಶ್ನೆಯೇ ಇಲ್ಲ.

9.	ಇಲಾಖೆಯ ಅಧಿಕಾರ ಮತ್ತು ಸಿಬ್ಬಂದಿ ವರ್ಗದ ನಿರ್ದೇಶಿಕೆ	ಅಧಿಕಾರಿಗಳ ಹಾಗೂ ನೌಕರರ ಯಾದಿ ಜಿಲ್ಲಾ ನ್ಯಾಯಾಲಯ ಆಡಳಿತ ವಿಭಾಗದಲ್ಲಿದೆ. ನೌಕರರ ವಾಸ್ತವ್ಯದ ವಿಳಾಸವು ಆಗಾಗ ಬದಲಾಗುತ್ತಿರುವುದರಿಂದ ಜಿಲ್ಲಾ ನ್ಯಾಯಾಲಯದ ಆಡಳಿತ ವಿಭಾಗವು ಸದರಿ ಬದಲಾವಣೆಗಳನ್ನು ಪರಿಗಣಿಸಲು ಕೋರಲಾಗುವುದು.
10.	ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ ನಿರ್ದೇಶಿಕೆ	ವಾರ್ಷಿಕ ಬಡ್ಡಿ : ತುಟ್ಟಿ ಭತ್ಯೆ ದರದಲ್ಲಿನ ಹೆಚ್ಚಳದಿಂದಾಗಿ ಒಬ್ಬ ಅಥವಾ ಇತರರ ನೌಕರರಿಗೆ ಅಧಿಕಾರಿಗಳ ಮಾಸಿಕ ವೇತನದಲ್ಲಿ ಬದಲಾವಣೆಗಳಾಗುತ್ತವೆ. ಪ್ರತಿ ತಿಂಗಳು ನಗದು ವಿಭಾಗದ ಸಂಬಂಧಪಟ್ಟ ಶಿರಸ್ತೆದಾರ, ಗುಮಾಸ್ತ ಇವರು ವೇತನ ಬಿಲ್ಲನ್ನು ತಯಾರು ಮಾಡುವ ಸಂದರ್ಭದಲ್ಲಿ ಎಲ್ಲಾ ನೌಕರರ ಒಟ್ಟು ವೇತನ, ಕಡತಗಳು, ನಿವ್ವಳ ವೇತನ ಇವುಗಳನ್ನು ವೇತನ ಪಟ್ಟಿಯಲ್ಲಿ ನಮೂದಿಸಿರುವರು.
11.	ಇಲಾಖೆಯಲ್ಲಿರುವ ವಲಯ ವಿಭಾಗಗಳಿಗೆ ನೀಡುತ್ತಿರುವ ಆಯವ್ಯಯ	ಸರ್ಕಾರವು ಅಧಿಕ ಹಂಚಿಕೆಯ ವಿಧಿಯನ್ನು ಇಲಾಖಾ ಮುಖ್ಯಸ್ಥರಿಗೆ ಬಿಡುಗಡೆ ಮಾಡಿದಾಗ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇದರ ಆದೇಶದ ಅಡಿಯಲ್ಲಿ ಹಣವನ್ನು ಬಿಡುಗಡೆಗೊಳಿಸುತ್ತದೆ.
12.	ಇಲಾಖೆಯಲ್ಲಿ ಸಹಾಯಧನ ನೀಡುವ ಕಾರ್ಯಕ್ರಮಗಳ ನಿರ್ವಹಣಾ ವಿವರ ಮತ್ತು ಅದಕ್ಕೆ ಒದಗಿಸಲಾದ ಅನುದಾನ ಮತ್ತು ಫಲಾನುಭವಿಗಳ	ಅಂತಹ ಯಾವುದೇ ಕಾರ್ಯಕ್ರಮಗಳು ಇರುವುದಿಲ್ಲ.
13.	ಇಲಾಖೆಯಲ್ಲಿ ನೀಡುತ್ತಿರುವ ಪರ್ಮಿಟ್ ಅಥವಾ ಅಧಿಕಾರಿಗಳ ಪತ್ರಗಳ ವಿವರ ಮತ್ತು ರಿಯಾಯಿತಿ ಪಡೆಯುವವರ ವಿವರ	ಅಂತಹ ಯಾವುದೇ ಕಾರ್ಯಕ್ರಮಗಳು ಇರುವುದಿಲ್ಲ.
14.	ಇಲಾಖೆಯು ಹೊಂದಿರುವ ಅಥವಾ ದೊರೆಯುವ ಎಲೆಕ್ಟ್ರಾನಿಕ್ ಫಾರ್ಮ್‌ನಲ್ಲಿ ಲಭ್ಯವಿರುವ ಮಾಹಿತಿಯ ವಿವರ.	ಸಾಧ್ಯವಿರುವಲ್ಲಿ ಅಥವಾ ಸಾಧ್ಯವಾದ ಮಟ್ಟಿಗೆ ಕೇಸನ್ನು ದಾಖಲಿಸಿದ ನಂತರ ಅದರ ಎಲ್ಲಾ ನಿಕಾಲಿಯಾಗಿರುವವರಿಗಿನ ಅದರ ವಿವರವನ್ನು ಕಂಪ್ಯೂಟರ್‌ನಲ್ಲಿ ಅಳವಡಿಸಲಾಗುವುದು. ಸಂಬಂಧಿಸಿದ ರಿಜಿಸ್ಟ್ರಾರ್‌ಗಳಲ್ಲಿ ಬರೆಯಲಾಗುವುದು. ನ್ಯಾಯಾಲಯದಲ್ಲಿರುವ ಎಲ್ಲಾ ಸಿಬ್ಬಂದಿಯವರ ವೇತನ ವಿವರಗಳು. ಜಿರಾಕ್ಸ್ ಅಥವಾ ಟೈಪ್ ಮುಖಾಂತರ ದೃಢೀಕೃತ ನಕಲುಗಳನ್ನು ಪೂರೈಸುವುದು.
15.	ಇಲಾಖೆಯಲ್ಲಿ ಸಾರ್ವಜನಿಕರಿಗೆ ಮಾಹಿತಿ ಪಡೆಯಲು ಲಭ್ಯವಿರುವ ಸವಲತ್ತುಗಳ ಹಾಗೂ ಗ್ರಂಥಾಲಯ ಅಥವಾ ವಾಸನಾಲಯಗಳು ಇದ್ದಲ್ಲಿ ಅದರ ವಿವರ	ಗ್ರಂಥಾಲಯವು ಮಾನ್ಯ ನ್ಯಾಯಾಧೀಶರುಗಳಿಗೆ ಹಾಗೂ ನ್ಯಾಯಾಲಯದ ಸಿಬ್ಬಂದಿಗಳ ಉಪಯೋಗಕ್ಕೆ ಲಭ್ಯವಿದ್ದು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಿರುವುದಿಲ್ಲ.
16.	ಇಲಾಖೆಯಲ್ಲಿರುವ ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಹೆಸರು ಪದನಾಮ ಮತ್ತು ಇತರ ವಿವರಗಳು	ಶ್ರೀ. ಪಿ ಆರ್ ಗಂಗಾಧರ, ಪ್ರಭಾರಿ ಮುಖ್ಯ ಆಡಳಿತಾಧಿಕಾರಿಗಳು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಳ್ಳಾರಿ. (ಇತರ ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಪ್ರತ್ಯೇಕ ಮಾಹಿತಿ ನಮ್ಮ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುತ್ತದೆ)
17.	ಇತರ ವಿವರಗಳು	ಯಾವುದು ಇಲ್ಲ.

ಸಹಿ/-
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಬಳ್ಳಾರಿ.

ಅನುಬಂಧ-1

ಕ್ರಮ ಸಂಖ್ಯೆ	ಪದನಾಮ	ಅಧಿಕಾರಗಳು
1.	ಮುಖ್ಯ ಆಡಳಿತಾಧಿಕಾರಿ	ಮಾನ್ಯ ಉಚ್ಚ ನ್ಯಾಯಾಲಯದ ಮತ್ತು ಜಿಲ್ಲಾ ನ್ಯಾಯಾಧೀಶರ ಸಲಹೆ ನಿರ್ದೇಶನಗಳ ಮೇರೆಗೆ ಜಿಲ್ಲಾ ಆಡಳಿತದ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸುತ್ತಾರೆ.
2.	ತಂತ್ರಾಂಶ ತಂತ್ರಜ್ಞರು ಸಿಸ್ಟಮ್ ಸಹಾಯಕರು	ಮಾನ್ಯ ಉಚ್ಚ ನ್ಯಾಯಾಲಯ ಹಾಗೂ ಜಿಲ್ಲಾ ನ್ಯಾಯಾಲಯಕ್ಕೆ ಸಂಬಂಧಿಸಿದ ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ಆಡಳಿತ ಹಾಗೂ ಆಡಳಿತಾತ್ಮಕ ಕರ್ತವ್ಯಗಳು.
3.	ಕೋರ್ಟ್ ಮ್ಯಾನೇಜರ್	ಮೂಲಸೌಕರ್ಯ ಮತ್ತು ಕಟ್ಟಡ ನಿರ್ವಹಣೆ, ಮಾಹಿತಿ ನಿರ್ವಹಣೆ ಮತ್ತು ವರದಿ, ಕೆಳ ನ್ಯಾಯಾಲಯಗಳ ತಪಾಸಣೆ, ಐಟಿ ವ್ಯವಸ್ಥೆಗಳ ನಿರ್ವಹಣೆ, ಮಾನವ ಸಂಪನ್ಮೂಲ ನಿರ್ವಹಣೆ, ವಹನ ಸಭೆಗಳು ಮತ್ತು ಕಾರ್ಯಕ್ರಮಗಳು, ಮಾನಿಟರಿಂಗ್ ಮತ್ತು ಮೇಲ್ವಿಚಾರಣೆ, ಸೌಲಭ್ಯ ನಿರ್ವಹಣೆ, ಪ್ರೋಟೋಕಾಲ್ ಸೇವೆಗಳು, ಕುಂದುಕೊರತೆಗಳ ನಿರ್ವಹಣೆ, ಸಾರ್ವಜನಿಕ ಮಾಹಿತಿ ಸಮನ್ವಯ.
4.	ಹಿರಿಯ ಶಿರಸ್ತೇದಾರರು / ಶಿರಸ್ತೇದಾರರು	ಸಂಪೂರ್ಣ ವಿಭಾಗ/ಶಾಖೆಯ ಪ್ರಬಂಧಕರಾಗಿದ್ದು ವಿಷಯ ನಿರ್ವಾಹಕರು ಮಂಡಿಸಿದ ಕಡತಗಳನ್ನು ನಿಗದಿತ ನಿಯಮಾವಳಿಗಳಡಿ ಪರಿಶೀಲಿಸುತ್ತಾರೆ.
5.	ಶೀಘ್ರಲಿಪಿಗಾರರು	ಮಾನ್ಯ ನ್ಯಾಯಾಧೀಶರು ತಮಗೆ ವಹಿಸಿಕೊಟ್ಟ, ಬೆರಳಚ್ಚು ಮತ್ತು ಶೀಘ್ರಲಿಪಿ ಕೆಲಸ ಟೈಪ್ ಮುಖಾಂತರ ಅಥವಾ ಗಣಕಯಂತ್ರದಲ್ಲಿ ನಿರ್ವಹಿಸುವುದು.
6.	ಪ್ರಥಮ ದರ್ಜೆ ಸಹಾಯಕರು	ತಮಗೆ ವಹಿಸಿಕೊಟ್ಟ ಕಡತಗಳಿಗೆ ಸಂಬಂಧಪಟ್ಟಂತೆ ವಿಷಯ ನಿರ್ವಹಣೆ, ಡಿಕ್ರಿ ತಯಾರಿಸುವುದು ಮತ್ತು ಗ್ರಂಥ ಭಂಡಾರ ಸಹಾಯಕನಾಗಿ ಕರ್ತವ್ಯ ನಿರ್ವಹಿಸುವುದು. ಕಡತಗಳಿಗೆ ಸಂಬಂಧಪಟ್ಟ ವಹಿಗಳನ್ನು ನಿರ್ವಹಿಸುವುದು. ನ್ಯಾಯಾಪೀಠದ ಸಹಾಯಕನಾಗಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಪ್ರಕರಣಗಳ ಪಟ್ಟಿಯನ್ನು ಸಿದ್ಧಪಡಿಸುವುದು ಹಾಗೂ ಪ್ರಕರಣಗಳು ಯಾವ ಹಂತದಲ್ಲಿ ಇದೆ ಎಂಬುದನ್ನು ನ್ಯಾಯಾಲಯದ ಕಲಾಪಗಳನ್ನು ದಾಖಲಿಸುವುದು. ವಿವರಣಾ ಪಟ್ಟಿಗಳನ್ನು ಸಿದ್ಧಪಡಿಸುವುದು, ಇತ್ಯಾದಿ.
7.	ದ್ವಿತೀಯ ದರ್ಜೆ ಸಹಾಯಕರು	ಚಾಲ್ತಿ ಕಡತಗಳ ಪ್ರಭಾರಧಾರಕನಾಗಿ ಕರ್ತವ್ಯ ನಿರ್ವಹಿಸುವುದು. ತೆರೆದ ನ್ಯಾಯಾಲಯದಲ್ಲಿ ತನಗೆ ವಹಿಸಿಕೊಟ್ಟ ಯಾವುದೇ ಲಿಪಿಕ ಕೆಲಸವನ್ನು ನಿರ್ವಹಿಸುವುದು. ಚಾಲ್ತಿ ಕಡತಗಳಲ್ಲಿ ನಿಶಾಲಿಯಾದ ಕಡತಗಳ ಅನುಕ್ರಮ ಜೋಡಣೆಯ ಕೆಲಸ ನಿರ್ವಹಿಸುವುದು. ಪ್ರಥಮ ದಾಖಲೆಯ ಹಾಗೂ ಅಂತಿಮ ತೀರ್ಮಾನದ ವಿವರವನ್ನು ಸಂಬಂಧಿಸಿದ ರಿಜಿಸ್ಟ್ರಾರ್‌ನಲ್ಲಿ ದಾಖಲಿಸುವುದು. ಪ್ರಕರಣಗಳ ಪಟ್ಟಿಗಳನ್ನು ತಯಾರಿಸಿ ಆ ಪ್ರಕಾರ ಕಡತಗಳನ್ನು ಜೋಡಿಸುವುದು. ನ್ಯಾಯಾ ಪೀಠದ ಸಹಾಯಕನ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಪ್ರಕರಣಗಳ ಅಂಶವನ್ನು ಆರ್ಡರ್ ಶೀಟ್‌ನಲ್ಲಿ ನ್ಯಾಯಾಲಯ ಕಲಾಪಗಳಿಗನ್ವಯವಾಗಿ ನಮೂದಿಸುವುದು. ವಿವರಣಾ ಪಟ್ಟಿ ಸಿದ್ಧಪಡಿಸುವುದು, ಇತ್ಯಾದಿ.
8.	ಬೆರಳಚ್ಚುಗಾರರು ಮತ್ತು ನಕಲು ಬೆರಳಚ್ಚುಗಾರರು	ಬೆರಳಚ್ಚು ಯಂತ್ರ, ಗಣಕಯಂತ್ರ ಮುಖಾಂತರ ಬೆರಳಚ್ಚು ಕೆಲಸ ನಿರ್ವಹಿಸುವುದು. ತಮಗೆ ವಹಿಸಿಕೊಟ್ಟ ಯಾವುದೇ ವಿಭಾಗಕ್ಕೆ ಸಂಬಂಧಪಟ್ಟ ಲಿಪಿಕ ಕರ್ತವ್ಯವನ್ನು ಸಹ ನಿರ್ವಹಿಸುವುದು.
9.	ಬೆಲೀಫ್	ಮಾನ್ಯ ನ್ಯಾಯಾಲಯಗಳು ಹೊರಡಿಸಿದ ವಾರಂಟ್, ತಡೆಯಾಜ್ಜಿ, ಸ್ವಾಧೀನ ಅಧಿಪತ್ರಗಳನ್ನು ಜಾರಿಗೊಳಿಸುವುದು. ಗಣ್ಯ ವ್ಯಕ್ತಿಗಳ ಬೇಟಿ ಸಮಯದಲ್ಲಿ ಶಿಷ್ಟಾಚಾರ ಕೆಲಸ ನಿರ್ವಹಿಸುವುದು.
10.	ಪ್ರೋಸೆಸ್ ಜಾರಿಕಾರರು	ಮಾನ್ಯ ನ್ಯಾಯಾಲಯಗಳು ಹೊರಡಿಸಿದ ಸೂಚನಾ ಪತ್ರ, ಕರೆ (ನೋಟೀಸ್ / ಸಮನ್ಸ್) ಗಳನ್ನು ಜಾರಿಗೊಳಿಸುವುದು. ಗಣ್ಯ ವ್ಯಕ್ತಿಗಳ ಬೇಟಿ ಸಮಯದಲ್ಲಿ ಶಿಷ್ಟಾಚಾರ ಕೆಲಸ ನಿರ್ವಹಿಸುವುದು ಹಾಗೂ ಇತರೇ ಯಾವುದೇ ಕಛೇರಿಯ ಕೆಲಸಗಳನ್ನು ನಿರ್ವಹಿಸುವುದು.
11.	ಆಟೆಂಡೆರ್	ನ್ಯಾಯಾಧೀಶರ ಕೊಠಡಿ ಮತ್ತು ನ್ಯಾಯಾಲಯಗಳನ್ನು ಕ್ರಮಬದ್ಧವಾಗಿ ಸ್ವಚ್ಛವಾಗಿಡುವುದು ಹಾಗೂ ಕಲಾಪ ನಡೆದ ಸಂದರ್ಭದಲ್ಲಿ ಕೆಲಸಗಳಿಗೆ ಸಹಕರಿಸುವುದು, ಖಜಾನೆ / ಬ್ಯಾಂಕ್‌ನಲ್ಲಿ ನಗದು ಜಮಾ ಮಾಡುವುದು/ ಚೆಕ್ ತರುವುದು ಇನ್ನಿತರ ಯಾವುದೇ ಕೆಲಸ ನಿರ್ವಹಿಸುವುದು. ಗಣ್ಯ ವ್ಯಕ್ತಿಗಳ ಬೇಟಿ ಸಮಯದಲ್ಲಿ ಶಿಷ್ಟಾಚಾರ ಕೆಲಸ ನಿರ್ವಹಿಸುವುದು.
12.	ಜವಾನ	ತೆರೆದ ನ್ಯಾಯಾಲಯ ಹಾಗೂ ನ್ಯಾಯಾಧೀಶರ ಕೊಠಡಿಯಲ್ಲಿನ ಕರ್ತವ್ಯ ನಿರ್ವಹಿಸುವುದು. ಕಛೇರಿಯನ್ನು ಸ್ವಚ್ಛವಾಗಿ ಕಸ ರಹಿತವಾಗಿ ಇಡುವುದು. ಕಡತ, ಟಿಪಾಲುಗಳನ್ನು ಒಂದು ವಿಭಾಗದಿಂದ ಇನ್ನೊಂದು ವಿಭಾಗಕ್ಕೆ ನೀಡುವುದು. ತಮಗೆ ವಹಿಸಿಕೊಟ್ಟ ಯಾವುದೇ ಕೆಲಸ ನಿರ್ವಹಿಸುವುದು. ರಾತ್ರಿ ಪಹರೆಯ ಕರ್ತವ್ಯ ನಿರ್ವಹಿಸುವುದು. ಗಣ್ಯ ವ್ಯಕ್ತಿಗಳ ಬೇಟಿ ಸಮಯದಲ್ಲಿ ಶಿಷ್ಟಾಚಾರ ಕೆಲಸ ನಿರ್ವಹಿಸುವುದು.

ಸಹಿ/-
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಬಳ್ಳಾರಿ .

ಅನುಬಂಧ-2

ನ್ಯಾಯಾಲಯಗಳ ನಿಯಂತ್ರಣದಲ್ಲಿ ಹೊರಡಿಸುವ ಅಥವಾ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ನೌಕರರು ಬಳಸುವ ನಿಯಮಗಳು, ನಿಯಂತ್ರಣಗಳು, ನಿರ್ದೇಶನಗಳು ಕೈಪಿಡಿ ಮತ್ತು ದಾಖಲೆಗಳು.

ಅ) ಕಾಯ್ದೆಗಳು :

ಕ್ರಮ ಸಂಖ್ಯೆ	ವಿವರ
1.	ಕರ್ನಾಟಕ ನ್ಯಾಯಾಲಯ ಶುಲ್ಕ ಮತ್ತು ದಾವೆಗಳ ಮೌಲ್ಯಮಾಪನ ಕಾಯ್ದೆ 1958 ಮತ್ತು ನಿಯಮಗಳು 1960.
2.	ಕರ್ನಾಟಕ ಸ್ಟ್ಯಾಂಪ್ ಕಾಯ್ದೆ 1957
3.	ಕರ್ನಾಟಕ ಸಿವಿಲ್ ರೂಲ್ಸ್ ಆಫ್ ಪ್ರಾಕ್ಟೀಸ್ 1967
4.	ಕರ್ನಾಟಕ ಕ್ರಿಮಿನಲ್ ರೂಲ್ಸ್ ಆಫ್ ಪ್ರಾಕ್ಟೀಸ್
5.	ಸಿವಿಲ್ ನ್ಯಾಯಾಲಯಗಳ ಕಾಯ್ದೆ.

ಆ) ನಿಯಮಗಳು :

ಕ್ರಮ ಸಂಖ್ಯೆ	ವಿವರ
1.	ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರ ಹುದ್ದೆಗಳು) ನೇಮಕಾತಿ ನಿಯಮಗಳು 1982.
2.	ಕರ್ನಾಟಕ ನಾಗರೀಕ ಸೇವಾ ನಿಯಮಗಳು 2021
3.	ಅಧೀನ ನ್ಯಾಯಾಲಯಗಳ ದಿವಾಣ ಮತ್ತು ಘೌಜುದಾರಿಕೆ ಲೆಕ್ಕ ನಿಯಮಗಳು 1967
4.	ಕರ್ನಾಟಕ ನಾಗರೀಕ ಸೇವೆ (ಸಿ ಸಿ ಎ) ನಿಯಮಗಳು 1957.
5.	ಕರ್ನಾಟಕ ನಾಗರೀಕ ಸೇವೆ (ಖಾಯಂ ಪೂರ್ವ ತರಬೇತಿ) ನಿಯಮಗಳು 1977.
6.	ಕರ್ನಾಟಕ ನಾಗರೀಕ ಸೇವೆ (ಭತ್ಯ ವೇತನ ಮತ್ತು ವಿಶ್ರಾಂತಿ ವೇತನಗಳ ನಿಯಂತ್ರಣ) ನಿಯಮಗಳು 1974.
7.	ಕರ್ನಾಟಕ ನಾಗರೀಕ ಸೇವೆ (ವೈದ್ಯಕೀಯ ಸಹಾಯಕ) ನಿಯಮಗಳು 2000.
8.	ಸಾಮಾನ್ಯ ನೇಮಕಾತಿ ನಿಯಮ 1977
9.	ಕರ್ನಾಟಕ ನಾಗರೀಕ ಸೇವೆ (ಬೆರಳಚ್ಚುಗಾರ ಮತ್ತು ಕಿರಿಯ ಸಹಾಯಕ ದ್ವಿತೀಯ ದರ್ಜೆ ಸಹಾಯಕ ಹುದ್ದೆ ಬದಲಾವಣೆ) ನಿಯಮಗಳು 1974.
10.	ಕರ್ನಾಟಕ ನಾಗರೀಕ ಸೇವೆ (ಕಾರ್ಯ ನಿರ್ವಹಣೆ ವರದಿ) ನಿಯಮಗಳು 2000.
11.	ಕರ್ನಾಟಕ ನಾಗರೀಕ ಸೇವೆ (ಜೇಷ್ಠತೆ) ನಿಯಮಗಳು 1957.
12.	ಕರ್ನಾಟಕ ನಾಗರೀಕ ಸೇವೆ (ಕಾಲ ನಿಯಮ ಭದ್ರಿ ಯೋಜನೆ) ನಿಯಮಗಳು 1983.
13.	ಕರ್ನಾಟಕ ನಾಗರೀಕ ಸೇವೆ (ಹಿರಿಯ ವೇತನ ಶ್ರೇಣಿಗೆ ಸ್ವಯಂ ಚಾಲಿತ ವೇತನ ಭದ್ರಿ) ನಿಯಮಗಳು 1991.
14.	ಸ್ಥಗಿತ ವೇತನ ಭದ್ರಿ ಮಂಜೂರು ನಿಯಮಗಳು 1996
15.	ಕರ್ನಾಟಕ ನಾಗರೀಕ ಸೇವೆ (ಕನ್ನಡ ಭಾಷಾ ಪರೀಕ್ಷೆ) ಕಾಯ್ದೆ 1978
16.	ವಕೀಲರ ಗುಮಾಸ್ತರ ನಿಯಮಗಳು 1960
17.	ದಸ್ತವೇಜು ಬರಹಗಾರರ ನಿಯಮ 1966
18.	ಪರಿಶಿಷ್ಟ ಜಾತಿ , ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ನೇಮಕಾತಿಯಲ್ಲಿ ಮೀಸಲಾತಿ ನಿಯಮಗಳು

ಇ) ನಿರ್ದೇಶನಗಳು ಕೈಪಿಡಿ ಇತ್ಯಾದಿ :

ಕ್ರಮ ಸಂಖ್ಯೆ	ವಿವರ
1.	ಕರ್ನಾಟಕ ಅರ್ಥಿಕ ಸಂಹಿತೆ.
2.	ಕರ್ನಾಟಕ ಖಜಾನೆ ಸಂಹಿತೆ
3.	ಸಂಭಾವನೆಯ ವೆಚ್ಚಗಳ ಕೈಪಿಡಿ
4.	ಘೌಜುದಾರಿ ಪ್ರಕ್ರಿಯಾ ಸಂಹಿತೆ

5.	ದಿವಾಣಾ ಪ್ರಕ್ರಿಯಾ ಸಂಹಿತೆ
6.	ಭಾರತೀಯ ದಂಡ ಸಂಹಿತೆ
7.	ಭಾರತೀಯ ನ್ಯಾಯ ಸಂಹಿತೆ 2023
8.	ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023
9.	ಭಾರತೀಯ ಸಾಕ್ಷ್ಯ ಅಧಿನಿಯಮ 2023
10.	ಆಡಳಿತಾತ್ಮಕ ಕೈಪಿಡಿ
11.	ಮಾಜಿ ಸೈನಿಕರ ಮೀಸಲಾತಿ ನಿರ್ದೇಶನ
12.	ಪರಿಶಿಷ್ಟ ಜಾತಿ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ರೋಸ್ಟರ್ ಪ್ರಕಾರ ಮೀಸಲಾತಿ ನಿರ್ದೇಶನಗಳು

ಅವರಲ್ಲಿರುವ ಮತ್ತು ಅಧೀನದಲ್ಲಿರುವ ದಸ್ತಾವೇಜುಗಳ ನಮೂನೆಗಳು ಪಟ್ಟಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ನೌಕರರ ಈ ಕೆಳಗೆ ನಮೂದಿಸಿದ ದಸ್ತಾವೇಜುಗಳು

1. ಸೇವಾ ವಹಿಗಳು
2. ವಾರ್ಷಿಕ ಕಾರ್ಯನಿರ್ವಹಣಾ ವರದಿ
3. ಆಸ್ತಿ ಮತ್ತು ಹೊಣೆಗಾರಿಕಾ ವಿವರಣಾ ಪಟ್ಟಿ

ಸಹಿ /-
 ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
 ಬಳ್ಳಾರಿ .